



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಗುರುವಾರ, ೨೭, ಜುಲೈ, ೨೦೨೩ (ಶ್ರಾವಣ, ೦೫, ಶಕವರ್ಷ, ೧೯೪೫) BENGALURU, THURSDAY, 27, JULY, 2023 (SHRAVANA, 05, SHAKAVARSHA, 1945)	ನಂ. ೩೩೮ No. 338
------------------------	---	--------------------

## **PARLIAMENTARY AFFAIRS AND LEGISLATION SECRETARIAT**

### **NOTIFICATION**

**NO: DPAL 22 SHASANA 2023, BENGALURU, DATED: 27.07.2023**

The Karnataka Land Revenue (Amendment) Bill, 2023 ಇದಕ್ಕೆ 2023ರ ಜುಲೈ ತಿಂಗಳ 27ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2023ರ ಕರ್ನಾಟಕ ಅಧಿನಿಯಮ ಸಂಖ್ಯೆ: 25 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 25 OF 2023

(First Published in the Karnataka Gazette Extra-ordinary on the 27<sup>th</sup> day of July, 2023)

### **THE KARNATAKA LAND REVENUE (AMENDMENT) ACT, 2023**

(Received the assent of the Governor on the 27<sup>th</sup> day of July, 2023)

An Act further to amend the Karnataka Land Revenue Act, 1964.

Whereas it is expedient further to amend the Karnataka Land Revenue Act, 1964 (Karnataka Act 12 of 1964), for the purposes hereinafter appearing;

Be it enacted by the Karnataka State Legislature in the Seventy fourth year of the Republic of India, as follows:-

**1. Short title and Commencement.-** (1) This Act may be called the Karnataka Land Revenue (Amendment) Act, 2023.

(2) It shall come into force on such date as the State Government may, by notification, appoint.

**2. Amendment of Section 95.-** In the Karnataka Land Revenue Act, 1964 (Karnataka Act 12 of 1964), for clauses (i) and (ii) of sub-section (2) of section 95, the following shall be substituted, namely:-

"(i) The permission of the Deputy Commissioner shall not be required for diversion of lands for non-agricultural purposes, if such lands assessed or held for the purpose of agriculture, is as per the land use as specified in the Master Plan duly published, for the concerned land under the provisions of the Karnataka Town and Country Planning Act, 1961(Karnataka Act 11 of 1963):

Provided that, the prescribed fee under sub-section (7) shall be paid to the concerned Town Planning Authority at the time of obtaining requisite permissions from the Authority along with self declaration as may be prescribed.

(ii) If any occupant of a land assessed or held for the purpose of agriculture wishes to divert such land or any part thereof to any other purpose and if such lands are falling outside the Local Planning Area for which the Master Plan has not been published, the applicant shall submit an affidavit along with an application to the Deputy Commissioner in such manner as may be prescribed.

The concerned authorities shall furnish their opinion within fifteen days from the date of receipt of the application. The Deputy Commissioner shall issue the approval for diversion for use as per the application, subject to the opinion furnished by the concerned authorities and subject to payment of the fee as prescribed under sub-section (7):

Provided that, if opinion is not furnished within the said period of fifteen days, it shall be deemed that the concerned authorities have no objection to the said diversion of land for use as per the application.

Provided further that, in case the Deputy Commissioner fails to give his decision and issues the order under this sub-section within thirty days from the date of receipt of the application, the approval of the diversion for use shall be deemed to have been granted by the Deputy

Commissioner and the same shall be certified and issued in such manner as may be prescribed subject to payment of fee as prescribed under sub-section (7)."

By Order and in the name of  
the Governor of Karnataka,

**G.SRIDHAR**

Secretary to Government  
Department of Parliamentary  
Affairs and Legislation

**ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ**  
**ಅಧಿಸೂಚನೆ**

**ಸಂಖ್ಯೆ: ಸಂವ್ಯಾಇ 22 ಶಾಸನ 2023, ಬೆಂಗಳೂರು, ದಿನಾಂಕ: 27.07.2023.**

The Karnataka Official Language Act, 1963 (Karnataka Act 26 of 1963)ರ ಪ್ರಕರಣ 5-A ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Land Revenue (Amendment) Act, 2023 (Karnataka Act No. 25 of 2023) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

**2023ರ ಕರ್ನಾಟಕ ಅಧಿನಿಯಮ ಸಂಖ್ಯೆ: 25**

(2023 ರ ಜುಲೈ ತಿಂಗಳ 27ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಅಧಿನಿಯಮ, 2023**

(2023 ರ ಜುಲೈ ತಿಂಗಳ 27ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ನ್ನು (1964ರ ಕರ್ನಾಟಕ ಅಧಿನಿಯಮ 12) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಅಧಿನಿಯಮ, 2023 ಎಂದು ಕರೆಯತಕ್ಕದ್ದು.

(2) ಇದು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

**2. ಪ್ರಕರಣ 95ರ ತಿದ್ದುಪಡಿ.-** ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ (1964ರ ಕರ್ನಾಟಕ ಅಧಿನಿಯಮ 12)ರ 95ನೇ ಪ್ರಕರಣದ (2)ನೇ ಉಪಪ್ರಕರಣದ (i) ಮತ್ತು (ii)ನೇ ಉಪಖಂಡಗಳ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

“(i) ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ ಉಪಬಂಧಗಳ ಮೇರೆಗೆ ಸಂಬಂಧಪಟ್ಟ ಭೂಮಿಯ ಸಂಬಂಧದಲ್ಲಿ ಯುಕ್ತವಾಗಿ ಪ್ರಕಟಿಸಲಾದ ಮಾಸ್ಟರ್ ಪ್ಲಾನ್‌ನಲ್ಲಿ ನಿರ್ದಿಷ್ಟಪಡಿಸಿದ ಬಳಕೆಗೆ ಅನುಸಾರವಾಗಿ

ಅಂಥ ಭೂಮಿಯು ಕಂದಾಯ ನಿರ್ಧರಣೆಯಾಗಿದ್ದು ಅಥವಾ ಕೃಷಿ ಉದ್ದೇಶಕ್ಕಾಗಿ ಹೊಂದಿದ್ದಲ್ಲಿ, ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತನೆಗೆ ಡೆಪ್ಯುಟಿ ಕಮಿಷನರ ಅನುಮತಿಯ ಅಗತ್ಯವಿರುವುದಿಲ್ಲ:

ಪರಂತು, ಪ್ರಾಧಿಕಾರದಿಂದ ಅಗತ್ಯ ಅನುಮತಿಯನ್ನು ಪಡೆಯುವ ಸಮಯದಲ್ಲಿ ನಗರ ಯೋಜನಾ ಪ್ರಾಧಿಕಾರಕ್ಕೆ ನಿಯಮಿಸಬಹುದಾದಂಥ ಸ್ವಯಂ ಘೋಷಣೆಯೊಂದಿಗೆ ಉಪಪ್ರಕರಣ (7)ರ ಅಡಿಯಲ್ಲಿ ನಿಯಮಿಸಲಾದ ಶುಲ್ಕವನ್ನು ಸಂದಾಯ ಮಾಡತಕ್ಕದ್ದು.

(ii) ಕಂದಾಯ ನಿರ್ಧರಣೆಯಾಗಿರುವ ಅಥವಾ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಯಾರೇ ಅಧಿಭೋಗದಾರನು ಮಾಸ್ಟರ್ ಪ್ಲಾನ್ ಪ್ರಕಟಿಸದಿರುವಂಥ ಸ್ಥಳೀಯ ಯೋಜನಾ ಪ್ರದೇಶದ ಹೊರಗಿರುವ ಅಂಥ ಭೂಮಿಯನ್ನು ಅಥವಾ ಅದರ ಭಾಗವನ್ನು ಯಾವುದೇ ಇತರ ಉದ್ದೇಶಕ್ಕಾಗಿ ಪರಿವರ್ತಿಸಲು ಬಯಸಿದಲ್ಲಿ, ಅರ್ಜಿದಾರನು ನಿಯಮಿಸಬಹುದಾದಂಥ ರೀತಿಯಲ್ಲಿ ಡೆಪ್ಯುಟಿ ಕಮಿಷನರ್‌ಗೆ ಅಫಿಡಾವಿಟ್‌ನೊಂದಿಗೆ ಅರ್ಜಿಯನ್ನು ಸಲ್ಲಿತಕ್ಕದ್ದು.

ಸಂಬಂಧಪಟ್ಟ ಪ್ರಾಧಿಕಾರಗಳು ಅರ್ಜಿಯನ್ನು ಸ್ವೀಕರಿಸಿದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ತಮ್ಮ ಅಭಿಪ್ರಾಯವನ್ನು ಒದಗಿಸತಕ್ಕದ್ದು. ಡೆಪ್ಯುಟಿ ಕಮಿಷನರನು ಸಂಬಂಧಪಟ್ಟ ಪ್ರಾಧಿಕಾರಗಳು ಒದಗಿಸಿದ ಅಭಿಪ್ರಾಯಗಳಿಗೊಳಪಟ್ಟು ಮತ್ತು ಉಪಪ್ರಕರಣ (7)ರಡಿಯಲ್ಲಿ ನಿಯಮಿಸಲಾದ ಶುಲ್ಕ ಪಾವತಿಗೊಳಪಟ್ಟು, ಅರ್ಜಿಯನುಸಾರವಾಗಿ ಭೂ ಪರಿವರ್ತನೆಗೆ ಅನುಮೋದನೆಯನ್ನು ನೀಡತಕ್ಕದ್ದು:

ಪರಂತು, ಪ್ರಾಧಿಕಾರಗಳು ಸದರಿ ಹದಿನೈದು ದಿನಗಳೊಳಗೆ ಯಾವುದೇ ಅಭಿಪ್ರಾಯ ಸಲ್ಲಿಸದಿರುವ ಸಂದರ್ಭದಲ್ಲಿ, ಅರ್ಜಿಗನುಸಾರ ಸದರಿ ಭೂ ಬಳಕೆ ಬದಲಾವಣೆಗೆ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಯಾವುದೇ ಆಕ್ಷೇಪಣೆ ಇರುವುದಿಲ್ಲವೆಂದು ಭಾವಿಸತಕ್ಕದ್ದು:

ಮತ್ತು ಪರಂತು, ಡೆಪ್ಯುಟಿ ಕಮಿಷನರನು ಅರ್ಜಿಯ ಸ್ವೀಕೃತಿಯ ದಿನಾಂಕದಿಂದ ಮೂವತ್ತು ದಿನಗಳೊಳಗೆ ಈ ಬಗ್ಗೆ ತನ್ನ ತೀರ್ಮಾನವನ್ನು ನೀಡಲು ಮತ್ತು ಈ ಉಪಪ್ರಕರಣದ ಅಡಿಯಲ್ಲಿ ಆದೇಶವನ್ನು ಹೊರಡಿಸಲು ವಿಫಲನಾದ ಸಂದರ್ಭದಲ್ಲಿ ಡೆಪ್ಯುಟಿ ಕಮಿಷನರನು ಭೂ ಬಳಕೆ ಬದಲಾವಣೆಗಾಗಿ ಅನುಮೋದನೆಯನ್ನು ನೀಡಿದ್ದಾರೆಂದು ಭಾವಿಸತಕ್ಕದ್ದು ಮತ್ತು ಉಪಪ್ರಕರಣ (7)ರ ಅಡಿಯಲ್ಲಿ ನಿಯಮಿಸಲಾದ ಶುಲ್ಕದ ಸಂದಾಯಕ್ಕೆ ಒಳಪಟ್ಟು ನಿಯಮಿಸಬಹುದಾದಂಥ ರೀತಿಯಲ್ಲಿ ಅದನ್ನು ಪ್ರಮಾಣೀಕರಿಸತಕ್ಕದ್ದು ಮತ್ತು ಹೊರಡಿಸತಕ್ಕದ್ದು.

The above translation of the Karnataka Land Revenue (Amendment) Act, 2023 (Karnataka Act 25 of 2023) shall be authoritative text in Kannada language under section 5-A of the Karnataka Official Language Act, 1963 (Karnataka Act 26 of 1963).

**ಧಾವರ್ಚಂದ್ ಗೆಹ್ಲೋಟ್**  
ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

**ಜಿ.ಶ್ರೀಧರ್**  
ಸರ್ಕಾರದ ಕಾರ್ಯದರ್ಶಿ,  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.